



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಮಂಗಳವಾರ, ೦೫, ಡಿಸೆಂಬರ್, ೨೦೨೩(ಮಾರ್ಗಶಿರ, ೧೪ ಶಕವರ್ಷ, ೧೯೪೫) BENGALURU, TUESDAY, 05, DECEMBER, 2023(MARGASHIRA, 14, SHAKAVARSHA, 1945)	ನಂ. ೫೫೩ No. 553
------------------------	---	--------------------

ಕರ್ನಾಟಕ ವಿಧಾನಸಭೆ

ಹದಿನಾರನೇ ವಿಧಾನಸಭೆ

ಎರಡನೇ ಅಧಿವೇಶನ

ಕರಾವಳಿ ಅಭಿವೃದ್ಧಿ ಮಂಡಲಿ ವಿಧೇಯಕ, 2023.
(2023ರ ವಿಧಾನಸಭೆಯ ವಿಧೇಯಕ ಸಂಖ್ಯೆ-17)

ಕರಾವಳಿ ಪ್ರದೇಶಕ್ಕೆ ಸಂಬಂಧಿಸಿದಂತೆ , ಕರಾವಳಿ ಪ್ರದೇಶದ ಅಭಿವೃದ್ಧಿಗಾಗಿ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಒಳಗೊಂಡ ವಾರ್ಷಿಕ ಯೋಜನೆಯನ್ನು ಸಿದ್ಧಪಡಿಸುವ, ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಉಸ್ತುವಾರಿ ನೋಡಿಕೊಳ್ಳುವ ಮತ್ತು ಯೋಜನೆಯನ್ನು ಅನುಷ್ಠಾನಕ್ಕೆ ತರುವುದರ ಮೇಲ್ವಿಚಾರಣೆ ನಡೆಸುವ ಮತ್ತು ಅದರ ಮೌಲ್ಯ ನಿರ್ಧರಿಸುವ ಒಂದು ಅಭಿವೃದ್ಧಿ ಮಂಡಲಿಯ ಸ್ಥಾಪನೆಗಾಗಿ ಉಪಬಂಧ ಕಲ್ಪಿಸಲು ಒಂದು ವಿಧೇಯಕ.

ಕರಾವಳಿ ಪ್ರದೇಶಕ್ಕೆ ಸಂಬಂಧಿಸಿದಂತೆ, ಕರಾವಳಿ ಪ್ರದೇಶದ ಅಭಿವೃದ್ಧಿಗಾಗಿ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಒಳಗೊಂಡ ವಾರ್ಷಿಕ ಯೋಜನೆಯನ್ನು ಸಿದ್ಧಪಡಿಸುವ, ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಉಸ್ತುವಾರಿ ನೋಡಿಕೊಳ್ಳುವ ಮತ್ತು ಯೋಜನೆಯನ್ನು ಅನುಷ್ಠಾನಕ್ಕೆ ತರುವುದರ ಮೇಲ್ವಿಚಾರಣೆ ನಡೆಸುವ ಮತ್ತು ಅದರ ಮೌಲ್ಯ ನಿರ್ಧರಿಸುವ ಒಂದು ಅಭಿವೃದ್ಧಿ ಮಂಡಲಿ ಸ್ಥಾಪನೆಗಾಗಿ ಉಪಬಂಧ ಕಲ್ಪಿಸುವುದು ವಿಹಿತವಾಗಿರುವುದರಿಂದ;

ಇದು, ಭಾರತ ಗಣರಾಜ್ಯದ ಎಪ್ಪತ್ತಾಲ್ಕನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಅಧ್ಯಾಯ I

ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರಾವಳಿ ಅಭಿವೃದ್ಧಿ ಮಂಡಲಿ ಅಧಿನಿಯಮ, 2023 ಎಂದು ಕರೆಯತಕ್ಕದ್ದು.

(2) ಇದು, ಇಡೀ ಕರಾವಳಿ ಪ್ರದೇಶಕ್ಕೆ ವ್ಯಾಪ್ತವಾಗುತ್ತದೆ.

(3) ಇದು, ರಾಜ್ಯ ಸರ್ಕಾರವು, ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪರಿಭಾಷೆಗಳು.-ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,

(ಎ) “ಮಂಡಲಿ” ಎಂದರೆ, 3ನೇ ಪ್ರಕರಣದ ಅಡಿಯಲ್ಲಿ ರಚಿತವಾದ ಕರಾವಳಿ ಅಭಿವೃದ್ಧಿ ಮಂಡಲಿ;

(ಬಿ) “ಅಧ್ಯಕ್ಷ” ಎಂದರೆ, ಮಂಡಲಿಯ ಅಧ್ಯಕ್ಷ;

(ಸಿ) “ಅಭಿವೃದ್ಧಿ ಇಲಾಖೆ” ಎಂದರೆ, ಪೊಲೀಸ್ ಮತ್ತು ನ್ಯಾಯಾಂಗ ಇಲಾಖೆಗಳನ್ನು ಹೊರತುಪಡಿಸಿ, ಕರಾವಳಿ ಪ್ರದೇಶದ ಮೇಲೆ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ, ರಾಜ್ಯ ಸರ್ಕಾರವು ಯಾವುದೇ ಕಾನೂನಿನ ಮೂಲಕ ಅಥವಾ ಅದರ ಅಡಿಯಲ್ಲಿ ಸ್ಥಾಪಿಸಿದ ಯಾವುದೇ ನಿಕಾಯ ಅಥವಾ ನಿಗಮವೂ ಸೇರಿದಂತೆ ಆ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರ್ಕಾರದ ಎಲ್ಲ ಅಭಿವೃದ್ಧಿ ಇಲಾಖೆಗಳು;

(ಡಿ) “ಸರ್ಕಾರ” ಎಂದರೆ, ಕರ್ನಾಟಕ ಸರ್ಕಾರ;

(ಇ) “ಅನುಷ್ಠಾನ ಸಮಿತಿ” ಎಂದರೆ, 10ನೇ ಪ್ರಕರಣದ ಅಡಿಯಲ್ಲಿ ರಚಿತವಾದ ಅನುಷ್ಠಾನ ಸಮಿತಿ;

(ಎಫ್) “ಕರಾವಳಿ ಪ್ರದೇಶ” ಎಂದರೆ, ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಲಾದ ಪ್ರದೇಶ;

(ಜಿ) “ಸದಸ್ಯ” ಎಂದರೆ, ಮಂಡಲಿಯ ಸದಸ್ಯ;

(ಹೆಚ್) “ಯೋಜನೆ” ಎಂದರೆ, ಜಿಲ್ಲಾ ಪಂಚಾಯತ್‌ನ ಜಿಲ್ಲಾ ಯೋಜನೆಯನ್ನು ಮತ್ತು ವಿವಿಧ ಅಭಿವೃದ್ಧಿ ಇಲಾಖೆಗಳ ಯೋಜನೆಯನ್ನು ಹೊರತುಪಡಿಸಿ, ಕರಾವಳಿ ಪ್ರದೇಶದ ಅಭಿವೃದ್ಧಿಗಾಗಿ ಮಂಡಲಿಯು ಸಿದ್ಧಪಡಿಸಿದ ವಾರ್ಷಿಕ ಯೋಜನೆ;

(ಐ) “ಅನುಸೂಚಿ” ಎಂದರೆ ಈ ಅಧಿನಿಯಮಕ್ಕೆ ಲಗತ್ತಾದ ಅನುಸೂಚಿ; ಮತ್ತು

(ಜೆ) “ಕಾರ್ಯದರ್ಶಿ” ಎಂದರೆ, ಮಂಡಲಿಯ ಕಾರ್ಯದರ್ಶಿ.

ಅಧ್ಯಾಯ II

3. ಮಂಡಲಿಯ ರಚನೆ.- (1) ಈ ಅಧಿನಿಯಮವು ಪ್ರಾರಂಭವಾದ ತರುವಾಯ ಸಾಧ್ಯವಾದಷ್ಟು ಬೇಗನೆ, ಈ ಅಧಿನಿಯಮದ ಉದ್ದೇಶಗಳಿಗಾಗಿ, ಕರಾವಳಿ ಪ್ರದೇಶಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಕೇಂದ್ರ ಕಚೇರಿ ಇರುವ ‘ಕರಾವಳಿ ಅಭಿವೃದ್ಧಿ ಮಂಡಲಿ’ ಎಂದು ಕರೆಯಲಾಗುವ ಒಂದು ಮಂಡಲಿಯನ್ನು ಸ್ಥಾಪಿಸತಕ್ಕದ್ದು.

(2) ಮಂಡಲಿಯು, ಶಾಶ್ವತ ಉತ್ತರಾಧಿಕಾರ ಮತ್ತು ಸಾಮಾನ್ಯ ಮೊಹರನ್ನು ಹೊಂದಿರುವ, ಚರ ಮತ್ತು ಸ್ಥಿರ ಸ್ವತ್ತುಗಳೆರಡನ್ನು ಆರ್ಜಿಸುವ, ಧಾರಣ ಮಾಡುವ ಮತ್ತು ವಿಲೆ ಮಾಡುವ ಮತ್ತು ಕರಾರು ಮಾಡಿಕೊಳ್ಳುವ ಅಧಿಕಾರವನ್ನು ಹೊಂದಿರುವ, ಮೇಲೆ ಹೇಳಿದ ಹೆಸರಿನ ಒಂದು ನಿಗಮಿತ ನಿಕಾಯವಾಗಿರತಕ್ಕದ್ದು ಮತ್ತು ಸದರಿ ಹೆಸರಿನಿಂದ ದಾವೆ ಹೂಡತಕ್ಕದ್ದು ಮತ್ತು ದಾವೆಗೊಳಗಾಗತಕ್ಕದ್ದು.

(3) ಮಂಡಲಿಯು ಈ ಮುಂದಿನ ಸದಸ್ಯರನ್ನು ಹೊಂದಿರತಕ್ಕದ್ದು, ಎಂದರೆ:-

(ಎ) ಕರಾವಳಿ ಪ್ರದೇಶವನ್ನು ಭಾಗಶಃ ಅಥವಾ ಪೂರ್ಣವಾಗಿ ಪ್ರತಿನಿಧಿಸುವ, ಸದರಿ ಪ್ರದೇಶದ ಅಧಿಕಾರ ವ್ಯಾಪ್ತಿಯೊಳಗೆ ತಮ್ಮ ಚುನಾವಣಾ ಕ್ಷೇತ್ರಗಳನ್ನು ಹೊಂದಿರುವ ಸಂಸತ್ತಿನ ಮತ್ತು ರಾಜ್ಯ ವಿಧಾನ ಸಭೆಯ ಸದಸ್ಯರು;

(ಬಿ) ಕರಾವಳಿ ಪ್ರದೇಶದ ಅಧಿಕಾರ ವ್ಯಾಪ್ತಿಯಲ್ಲಿ ಮತದಾರರಾಗಿ ನೋಂದಾಯಿತರಾದ ಹಾಗೂ ನೋಡಲ್ ಜಿಲ್ಲೆಗಳು ಅಥವಾ ತಾಲ್ಲೂಕುಗಳಾಗಿರುವ ಜಿಲ್ಲೆ ಅಥವಾ ತಾಲ್ಲೂಕಿನಲ್ಲಿ ಚುನಾಯಿತರಾದ ರಾಜ್ಯ ಸಭೆಯ ಮತ್ತು ಕರ್ನಾಟಕ ವಿಧಾನಪರಿಷತ್ತಿನ ಸದಸ್ಯರು;

(ಸಿ) ಕರಾವಳಿ ಪ್ರದೇಶದ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷರು (ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು);

(ಡಿ) ರಾಜ್ಯ ಸರ್ಕಾರದಿಂದ ನಾಮನಿರ್ದೇಶಿತರಾದ ಹತ್ತು ಮಂದಿಯನ್ನು ಮೀರದ ಸದಸ್ಯರು, ಅವರ ಪೈಕಿ ಇಬ್ಬರು ಅನುಸೂಚಿತ ಜಾತಿಗಳು ಮತ್ತು ಒಬ್ಬರು ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ವ್ಯಕ್ತಿಗಳಾಗಿರತಕ್ಕದ್ದು;

(ಇ) ಮಂಡಲಿಯ ಕಾರ್ಯದರ್ಶಿ; ಮತ್ತು

(ಎಫ್) ಕರಾವಳಿ ಪ್ರದೇಶದಲ್ಲಿರುವ ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿ.

(4) ಸರ್ಕಾರವು, ಸದಸ್ಯರ ಪೈಕಿ ಒಬ್ಬರನ್ನು ಮಂಡಲಿಯ ಅಧ್ಯಕ್ಷರನ್ನಾಗಿ ನೇಮಿಸತಕ್ಕದ್ದು.

(5) ಸರ್ಕಾರವು, ವಿಭಾಗೀಯ ಆಯುಕ್ತರ ದರ್ಜೆಗೆ ಕಡಿಮೆಯಲ್ಲದ ದರ್ಜೆಯ ಒಬ್ಬ ಅಧಿಕಾರಿಯನ್ನು ಮಂಡಲಿಯ ಕಾರ್ಯದರ್ಶಿಯನ್ನಾಗಿ ನೇಮಿಸತಕ್ಕದ್ದು.

(6) ಸರ್ಕಾರವು, ಈ ಅಧಿನಿಯಮದ ಅಡಿಯಲ್ಲಿ ಮಂಡಲಿಯ ಪ್ರಕಾರ್ಯಗಳನ್ನು ನೆರವೇರಿಸುವುದಕ್ಕೆ ಅವಶ್ಯಕವೆಂದು ತಾನು ಪರಿಗಣಿಸುವಂಥ ಇತರ ಅಧಿಕಾರಿಗಳು ಮತ್ತು ಉದ್ಯೋಗಿಗಳನ್ನು ಮಂಡಲಿಗೆ ಒದಗಿಸತಕ್ಕದ್ದು.

(7) ಮಂಡಲಿಯ ಅಧಿಕಾರಿಗಳ ಮತ್ತು ಸಿಬ್ಬಂದಿಯ ವೇತನ, ಭತ್ಯೆಗಳು, ನೇಮಕಾತಿ ವಿಧಾನ ಮತ್ತು ಸೇವಾ ಷರತ್ತುಗಳು ನಿಯಮಿಸಬಹುದಾದಂತೆ ಇರತಕ್ಕದ್ದು. ಮಂಡಲಿಯ ಅಧಿಕಾರಿಗಳ ಮತ್ತು ಸಿಬ್ಬಂದಿಯ ವೇತನವನ್ನು ಮಂಡಲಿಯ ನಿಧಿಯಿಂದ ಭರಿಸತಕ್ಕದ್ದು.

(8) ಮಂಡಲಿಯ ಕಾರ್ಯದರ್ಶಿ ಮತ್ತು ಇತರ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಸಂದಾಯವಾಗಬೇಕಾದ ವೇತನಗಳು, ಭತ್ಯೆಗಳು ಮತ್ತು ನಿವೃತ್ತಿವೇತನಗಳು ಯಾವುದಾದರೂ ಇದ್ದಲ್ಲಿ ಅವುಗಳನ್ನು ಒಳಗೊಂಡಂತೆ ಮಂಡಲಿಯ ಆಡಳಿತಾತ್ಮಕ ವೆಚ್ಚಗಳನ್ನು ಮಂಡಲಿಯ ನಿಧಿಯಿಂದ ಭರಿಸತಕ್ಕದ್ದು.

4. ಪದಾವಧಿ ಮತ್ತು ಸೇವಾ ಷರತ್ತುಗಳು.-(1) ಸರ್ಕಾರದ ಇಚ್ಛೆಗೆ ಒಳಪಟ್ಟು, ಸರ್ಕಾರದಿಂದ ನೇಮಕಗೊಂಡ ಅಧ್ಯಕ್ಷರು ಮತ್ತು ಇತರ ಸದಸ್ಯರು ಮೂರು ವರ್ಷಗಳ ಅವಧಿಯವರೆಗೆ ಹುದ್ದೆಯನ್ನು ಹೊಂದಿರತಕ್ಕದ್ದು.

(2) ಅಧ್ಯಕ್ಷರು ಅಥವಾ ಪದನಿಮಿತ್ತ ಸದಸ್ಯನಲ್ಲದ ಒಬ್ಬ ಸದಸ್ಯನು, ತನ್ನ ಕೈಬರಹದಲ್ಲಿ ಸರ್ಕಾರದ ಕಾರ್ಯದರ್ಶಿ ಅಥವಾ ಪ್ರಧಾನ ಕಾರ್ಯದರ್ಶಿ ಅಥವಾ ಅಪರ ಮುಖ್ಯ ಕಾರ್ಯದರ್ಶಿ, ಯೋಜನಾ ಇಲಾಖೆ ಇವರಿಗೆ ಪತ್ರ ಬರೆಯುವ ಮೂಲಕ ತನ್ನ ಹುದ್ದೆಗೆ ರಾಜೀನಾಮೆ ನೀಡಬಹುದು. ಆದರೆ ತನ್ನ ರಾಜೀನಾಮೆಯು ಅಂಗೀಕಾರವಾಗುವವರೆಗೆ ಹುದ್ದೆಯಲ್ಲಿ ಮುಂದುವರೆಯತಕ್ಕದ್ದು.

(3) ಅಧ್ಯಕ್ಷರು ಮತ್ತು ಇತರ ಸದಸ್ಯರು, ನಿಯಮಿಸಬಹುದಾದಂಥ ಭತ್ಯೆಗಳನ್ನು ಪಡೆಯತಕ್ಕದ್ದು.

(4) ಅಧ್ಯಕ್ಷರು ಮತ್ತು ಇತರ ಸದಸ್ಯರುಗಳಿಗೆ ಸಂದಾಯ ಮಾಡಬೇಕಾದ ಭತ್ಯೆಗಳನ್ನು ಮಂಡಲಿಯ ನಿಧಿಯಿಂದ ಭರಿಸತಕ್ಕದ್ದು.

(5) ಮಂಡಲಿಯ ಯಾವುದೇ ಕೃತ್ಯ ಅಥವಾ ವ್ಯವಹರಣೆಗಳು, ಮಂಡಲಿಯಲ್ಲಿ ಯಾವುದೇ ಖಾಲಿ ಸ್ಥಾನವು ಇರುವುದೆಂಬ ಅಥವಾ ಮಂಡಲಿಯ ರಚನೆಯಲ್ಲಿ ದೋಷವಿದೆಯೆಂಬ ಕಾರಣ ಮಾತ್ರದಿಂದ ಅಸಿಂಧುವಾಗತಕ್ಕದ್ದಲ್ಲ.

5. ಸದಸ್ಯತ್ವದ ಹುದ್ದೆಗೆ ಅನರ್ಹತೆ.-(1) ಒಬ್ಬ ವ್ಯಕ್ತಿಯು, ಅವನು,-

(ಎ) ಸರ್ಕಾರದ ಅಭಿಪ್ರಾಯದಲ್ಲಿ, ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಸಿದ್ಧದೋಷಿಯಾಗಿದ್ದು, ಅಪರಾಧಕ್ಕಾಗಿ, ಕಾರಾವಾಸದ ಶಿಕ್ಷೆಗೆ ಗುರಿಯಾಗಿದ್ದರೆ; ಅಥವಾ

(ಬಿ) ಅಸ್ವಸ್ಥ ಚಿತ್ತದವನಾಗಿದ್ದು, ಹಾಗೆಂದು ಒಂದು ಸಕ್ಷಮ ನ್ಯಾಯಾಲಯದಿಂದ ಘೋಷಿತನಾಗಿದ್ದರೆ; ಅಥವಾ

(ಸಿ) ಅವಿಮುಕ್ತ ದಿವಾಳಿಯಾಗಿದ್ದರೆ; ಅಥವಾ

(ಡಿ) ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಅಥವಾ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಒಡತನ ಅಥವಾ ನಿಯಂತ್ರಣದಲ್ಲಿರುವ ಒಂದು ನಿಕಾಯ ಅಥವಾ ನಿಗಮದ ಸೇವೆಯಿಂದ ತೆಗೆದುಹಾಕಲಾದವನಾಗಿದ್ದರೆ ಅಥವಾ ವಜಾ ಆದವನಾಗಿದ್ದರೆ; ಅಥವಾ

(ಇ) ಮಂಡಲಿಯ ಆದೇಶದ ಮೂಲಕ ಮಾಡಲಾದ ಯಾವುದೇ ಕಾರ್ಯದಲ್ಲಿ ಅಥವಾ ಮಂಡಲಿಯೊಡನೆ ಅಥವಾ ಅದರ ಅಡಿಯಲ್ಲಿ ಅಥವಾ ಅದರ ಮೂಲಕ ಅಥವಾ ಅದರ ಪರವಾಗಿ ಯಾವುದೇ ಕರಾರು ಅಥವಾ ನಿಯೋಜನೆಯಲ್ಲಿ ಸ್ವತಃ ಅವನು ಅಥವಾ ಅವನ ಪಾಲುದಾರನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಯಾವುದೇ ಷೇರನ್ನು ಅಥವಾ ಹಿತಾಸಕ್ತಿಯನ್ನು ಹೊಂದಿದ್ದರೆ;

(ಎಫ್) ಮಂಡಲಿಯ ಪರವಾಗಿ ಸಂದಾಯಿತ ನ್ಯಾಯವಾದಿಯಾಗಿ ನಿಯೋಜಿತನಾಗಿದ್ದರೆ, - ಸದಸ್ಯನಾಗಿ ನೇಮಕನಾಗುವುದಕ್ಕೆ ಮತ್ತು ಸದಸ್ಯನಾಗಿರುವುದಕ್ಕೆ ಅನರ್ಹನಾಗಿರತಕ್ಕದ್ದು.

(2) ಒಬ್ಬ ವ್ಯಕ್ತಿಯು ಮಂಡಲಿಯ ವ್ಯವಹಾರಗಳಿಗೆ ಸಂಬಂಧಪಟ್ಟಂತೆ ಯಾವುದೇ ಜಾಹೀರಾತನ್ನು ನೀಡಲಾದ ಯಾವುದೇ ವೃತ್ತಪತ್ರಿಕೆಯಲ್ಲಿ ಷೇರು ಅಥವಾ ಹಿತಾಸಕ್ತಿಯನ್ನು ಹೊಂದಿದ್ದಾನೆಂಬ ಕಾರಣಮಾತ್ರದಿಂದಲೇ (1)ನೇ ಉಪಪ್ರಕರಣದ (ಇ) ಖಂಡದ ಅಡಿಯಲ್ಲಿ ಅನರ್ಹನಾಗತಕ್ಕದ್ದಲ್ಲ ಅಥವಾ ಸದರಿ ಖಂಡದ ಅರ್ಥವ್ಯಾಪ್ತಿಯಲ್ಲಿ ಯಾವುದೇ ಕರಾರು ಅಥವಾ ನಿಯೋಜನೆಯಲ್ಲಿ ಯಾವುದೇ ಷೇರು ಅಥವಾ ಹಿತಾಸಕ್ತಿಯನ್ನು ಹೊಂದಿದ್ದಾನೆಂದು ಭಾವಿಸತಕ್ಕದ್ದಲ್ಲ.

6. ಸದಸ್ಯರನ್ನು ತೆಗೆದುಹಾಕುವುದು: (1) ಸರ್ಕಾರವು, ಅಧ್ಯಕ್ಷ ಅಥವಾ ಇತರ ಸದಸ್ಯರನ್ನು, ಅವನು,-

(ಎ) 5ನೇ ಪ್ರಕರಣದಲ್ಲಿ ಹೇಳಲಾದ ಯಾವುದೇ ಅನರ್ಹತೆಗಳಿಗೆ ಒಳಗಾದರೆ:

ಪರಂತು, ಅಧ್ಯಕ್ಷ ಅಥವಾ ಸದಸ್ಯನನ್ನು, ಅವನು 5ನೇ ಪ್ರಕರಣದ (1)ನೇ ಉಪಪ್ರಕರಣದ (ಇ) ಖಂಡದಲ್ಲಿ ಹೇಳಲಾದ ಅನರ್ಹತೆಗೆ ಒಳಗಾಗಿದ್ದಾನೆಂಬ ಕಾರಣದ ಮೇಲೆ, ಆ ಪ್ರಸ್ತಾವದ ವಿರುದ್ಧ ತನ್ನ ಮನವಿಯನ್ನು ಸಲ್ಲಿಸಲು ಅವನಿಗೆ ಒಂದು ಅವಕಾಶವನ್ನು ಕೊಟ್ಟು ಹೊರತು, ತೆಗೆದುಹಾಕತಕ್ಕದ್ದಲ್ಲ; ಅಥವಾ

(ಬಿ) ಅವನು ಕಾರ್ಯವನ್ನು ನಿರ್ವಹಿಸಲು ನಿರಾಕರಿಸಿದರೆ ಅಥವಾ ಕಾರ್ಯವನ್ನು ನಿರ್ವಹಿಸಲು ಅಸಮರ್ಥನಾದರೆ; ಅಥವಾ

(ಸಿ) ಗೈರು ಹಾಜರಾಗಲು ಮಂಡಲಿಯಿಂದ ಅನುಮತಿ ಪಡೆಯದೆ ಮಂಡಲಿಯ ಮೂರು ನಿರಂತರ ಸಭೆಗಳಿಗೆ ಗೈರುಹಾಜರಾದರೆ; ಅಥವಾ

(ಡಿ) ಅವನನ್ನು ಆ ಹುದ್ದೆಯಲ್ಲಿ ಮುಂದುವರಿಸಿದರೆ, ಸಾರ್ವಜನಿಕ ಹಿತಾಸಕ್ತಿಗೆ ಬಾಧಕ ಉಂಟಾಗುವಂತೆ ತನ್ನ ಸ್ಥಾನವನ್ನು ಅವನು ದುರುಪಯೋಗ ಪಡಿಸಿಕೊಳ್ಳುವನೆಂದು ಸರ್ಕಾರವು ಅಭಿಪ್ರಾಯಪಟ್ಟರೆ:

-ತೆಗೆದುಹಾಕತಕ್ಕದ್ದು:

ಪರಂತು, ಯಾರೇ ಸದಸ್ಯನನ್ನು, ಅವನಿಗೆ ಪ್ರಸ್ತಾವದ ವಿರುದ್ಧ ತನ್ನ ಮನವಿಯನ್ನು ಸಲ್ಲಿಸಲು ಒಂದು ಅವಕಾಶವನ್ನು ನೀಡಿದ ಹೊರತು ಈ ಖಂಡದ ಅಡಿಯಲ್ಲಿ ತೆಗೆದುಹಾಕತಕ್ಕದ್ದಲ್ಲ.

7. ಕಾರ್ಯದರ್ಶಿ. (1) ಕಾರ್ಯದರ್ಶಿಯು, ಸರ್ಕಾರವು ಕಾಲಕಾಲಕ್ಕೆ ನಿರ್ಧರಿಸಬಹುದಾದ ಅಂಥ ವೇತನ ಮತ್ತು ಇತರ ಭತ್ಯೆಯನ್ನು ಪಡೆಯತಕ್ಕದ್ದು.

(2) ಸರ್ಕಾರವು, ಕಾರ್ಯದರ್ಶಿಗೆ ಕಾಲಕಾಲಕ್ಕೆ, ಗೈರುಹಾಜರಿಗೆ ಅನುಮತಿಯನ್ನು ನೀಡಬಹುದು.

(3) ಕಾರ್ಯದರ್ಶಿಯು, ಮಂಡಲಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರತಕ್ಕದ್ದು ಮತ್ತು,

(ಎ) ಮಂಡಲಿಯಿಂದ ಅನುಮೋದಿತವಾದ ಯೋಜನೆಗಳನ್ನು ಕಾರ್ಯಗತಗೊಳಿಸಲು ಜವಾಬ್ದಾರಾಗಿರತಕ್ಕದ್ದು;

(ಬಿ) ಮಂಡಲಿಯ ನಿಧಿಯನ್ನು ನಿರ್ವಹಿಸತಕ್ಕದ್ದು;

(ಸಿ) ಮಂಡಲಿಯ ಲೆಕ್ಕಪತ್ರಗಳನ್ನು ನಿರ್ವಹಣೆ ಮಾಡತಕ್ಕದ್ದು; ಮತ್ತು

(ಡಿ) ಈ ಅಧಿನಿಯಮ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ಮೂಲಕ ಅಥವಾ ಅದರ ಅಡಿಯಲ್ಲಿ ಅವನಿಗೆ ಪ್ರದತ್ತವಾದ ಅಂಥ ಇತರ ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು.

8. ಮಂಡಲಿಯ ಸಭೆ:- (1) ಅಧ್ಯಕ್ಷರು ಅಥವಾ ಅಧ್ಯಕ್ಷರ ಪೂರ್ವಾನುಮತಿ ಪಡೆದು, ಕಾರ್ಯದರ್ಶಿಯು ಮಂಡಲಿಯ ಸಭೆಯನ್ನು ಕರೆಯತಕ್ಕದ್ದು ಮತ್ತು ಸಭೆಯನ್ನು ಮಂಡಲಿಯ ಅಧಿಕಾರ ವ್ಯಾಪ್ತಿಯೊಳಗೆ ಬರುವ ಯಾವುದೇ ಸ್ಥಳದಲ್ಲಿ ಅಥವಾ ಕೇಂದ್ರ ಸ್ಥಾನದಲ್ಲಿ ನಡೆಸತಕ್ಕದ್ದು. ಅಧ್ಯಕ್ಷರ ಉಪಸ್ಥಿತಿಯಲ್ಲಿ, ಅಧ್ಯಕ್ಷನು ಕರೆದಿರುವ ಸಭೆಯ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(2) ಮಂಡಲಿಯು ಕನಿಷ್ಠ ಪಕ್ಷ ಮೂರು ತಿಂಗಳಿಗೊಮ್ಮೆ ಸಭೆ ಸೇರತಕ್ಕದ್ದು.

(3) ಅಧ್ಯಕ್ಷನು, ತಾನು ಅವಶ್ಯವೆಂದು ಭಾವಿಸಿದರೆ, ವಿಶೇಷ ಸಭೆಯನ್ನು ಕರೆಯಬಹುದು ಅಥವಾ ಅಧ್ಯಕ್ಷನ ಪೂರ್ವಾನುಮತಿ ಪಡೆದು ಕಾರ್ಯದರ್ಶಿಯು ಅಂಥ ಸಭೆಯನ್ನು ಕರೆಯಬಹುದು ಮತ್ತು ಮಂಡಲಿಯ ಅಧಿಕಾರ ವ್ಯಾಪ್ತಿಯೊಳಗೆ ಬರುವ ಯಾವುದೇ ಸ್ಥಳದಲ್ಲಿ ಅಥವಾ ರಾಜ್ಯ ಕೇಂದ್ರ ಸ್ಥಾನದಲ್ಲಿ ಸಭೆಯನ್ನು ನಡೆಸತಕ್ಕದ್ದು:

ಪರಂತು, ಅಧ್ಯಕ್ಷನ ಹುದ್ದೆಯು ಖಾಲಿ ಇದ್ದಲ್ಲಿ, ಕಾರ್ಯದರ್ಶಿಯು ತುರ್ತು ವಿಷಯಗಳ ಚರ್ಚೆಗಾಗಿ ಮಂಡಲಿಯ ಸಭೆಯನ್ನು ಕರೆಯಬಹುದು. ಹಿರಿಯ ಸದಸ್ಯನು ಸದರಿ ಸಭೆಯ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(4) ಮಂಡಲಿಯು, ಅದರ ಸಭೆಗಳಲ್ಲಿ ಕಾರ್ಯಕಲಾಪಗಳಿಗೆ ಸಂಬಂಧಿಸಿದಂತೆ ವಿನಿಯಮಗಳ ಮೂಲಕ ಉಪಬಂಧಿಸಬಹುದಾದ ಅಂಥ ಪ್ರಕ್ರಿಯಾ ನಿಯಮಗಳನ್ನು ಪಾಲಿಸತಕ್ಕದ್ದು.

(5) ಅಧ್ಯಕ್ಷರು ಪ್ರತಿಯೊಂದು ಸಭೆಯ ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಮತ್ತು ಯಾವುದೇ ಕಾರಣಕ್ಕಾಗಿ ಯಾವುದೇ ಸಭೆಗೆ ಹಾಜರಾಗಲು ಅಧ್ಯಕ್ಷರಿಗೆ ಸಾಧ್ಯವಾಗದಿದ್ದರೆ, ಸಭೆಯಲ್ಲಿ ಹಾಜರಿರುವ ಸದಸ್ಯರು ಆಯ್ಕೆ ಮಾಡುವ ಯಾರೇ ಇತರ ಸದಸ್ಯರು ಸಭೆಯ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(6) ಒಟ್ಟು ಸದಸ್ಯರ ಮೂರನೇ ಒಂದು ಭಾಗವು ಕೋರಂ ಆಗಿರತಕ್ಕದ್ದು.

9. ವ್ಯವಹರಣೆಗಳು ಸರಿಯಾದುವೆಂದು ಮತ್ತು ಊರ್ಜಿತವಾದುವೆಂದು ಪೂರ್ವಭಾವನೆ ಮಾಡುವುದು.- ಅಧ್ಯಕ್ಷರಾಗಿ ಅಥವಾ ಸದಸ್ಯನಾಗಿ ಕಾರ್ಯನಿರ್ವಹಿಸುತ್ತಿರುವ ಯಾರೇ ವ್ಯಕ್ತಿಯ ಅನರ್ಹತೆ ಅಥವಾ ನೇಮಕಾತಿಯಲ್ಲಿನ ಲೋಪವು, ಮಂಡಲಿಯ ಯಾವುದೇ ಕೃತ್ಯ ಅಥವಾ ವ್ಯವಹರಣೆಗಳು ಅನ್ಯಥಾ ಈ ಅಧಿನಿಯಮದ ಉಪಬಂಧಗಳಿಗನುಸಾರವಾಗಿದ್ದರೆ, ಮಂಡಲಿಯ ಅಂಥ ಕೃತ್ಯ ಅಥವಾ ವ್ಯವಹರಣೆಯನ್ನು ದೂಷಿತಗೊಳಿಸುವುದೆಂದು ಭಾವಿಸತಕ್ಕದ್ದಲ್ಲ.

10. ಅನುಷ್ಠಾನ ಸಮಿತಿ.- ಈ ಮುಂದಿನ ಸದಸ್ಯರನ್ನೊಳಗೊಂಡ ಒಂದು ಅನುಷ್ಠಾನ ಸಮಿತಿಯಿರತಕ್ಕದ್ದು, ಎಂದರೆ:-

- (ಎ) ಮಂಡಲಿಯ ಕಾರ್ಯದರ್ಶಿ, ಅವರು ಅಧ್ಯಕ್ಷರಾಗಿರತಕ್ಕದ್ದು;
- (ಬಿ) ಕರಾವಳಿ ಪ್ರದೇಶದಲ್ಲಿರುವ ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿ;
- (ಸಿ) ಕರಾವಳಿ ಪ್ರದೇಶದ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ;
- (ಡಿ) ಕರಾವಳಿ ಪ್ರದೇಶದಲ್ಲಿನ ನೀರಾವರಿ ಯೋಜನೆಗಳಿಗೆ ಸಂಬಂಧಪಟ್ಟಂತೆ ಕರಾವಳಿ ಪ್ರದೇಶಕ್ಕಾಗಿ ರಚಿಸಲಾದ ಕರಾವಳಿ ಪ್ರದೇಶಾಭಿವೃದ್ಧಿ ಮಂಡಲಿಯ ಆಡಳಿತಗಾರ;
- (ಇ) ಕೃಷಿ ನಿರ್ದೇಶಕರು;
- (ಎಫ್) ತೋಟಗಾರಿಕೆ ನಿರ್ದೇಶಕರು;
- (ಜಿ) ಪಶುಸಂಗೋಪನೆ ಮತ್ತು ಮೀನುಗಾರಿಕೆ ನಿರ್ದೇಶಕರು;
- (ಹೆಚ್) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು;
- (ಐ) ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಅಥವಾ ನಿರ್ದೇಶಕರು;
- (ಜೆ) ಕರಾವಳಿ ಪ್ರದೇಶದ ಅಧಿಕಾರವ್ಯಾಪ್ತಿಯನ್ನು ಹೊಂದಿರುವ ಮುಖ್ಯ ಇಂಜಿನಿಯರು;
- (ಕೆ) ಬಂದರುಗಳ ನಿರ್ದೇಶಕರು ಅಥವಾ ಆಯುಕ್ತರು;
- (ಎಲ್) ಕರಾವಳಿ ಪ್ರದೇಶದ ಅಧಿಕಾರವ್ಯಾಪ್ತಿ ಹೊಂದಿರುವ ಅರಣ್ಯಗಳ ಮುಖ್ಯ ಸಂರಕ್ಷಣಾಧಿಕಾರಿ;

(ಎಂ) ರಾಜ್ಯ ಸರ್ಕಾರವು ನಾಮನಿರ್ದೇಶಿಸುವ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಅಧಿನಿಯಮ, 2000ರ ಅಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾಲಯದ ಕುಲಪತಿ; ಮತ್ತು

(ಎನ್) ರಾಜ್ಯ ಸರ್ಕಾರದಿಂದ ನೇಮಕಗೊಂಡಂಥ ಇತರ ಅಧಿಕಾರಿಗಳು.

11. ಅನುಷ್ಠಾನ ಸಮಿತಿಯ ಅಧಿಕಾರಗಳು.- (1) ಅನುಷ್ಠಾನ ಸಮಿತಿಯು, ಮಂಡಲಿಯು ತನಗೆ ಪ್ರತ್ಯಾಯೋಜಿಸಿದ ಮಂಡಲಿಯ ಅಂಥ ಅಧಿಕಾರವನ್ನು ಚಲಾಯಿಸತಕ್ಕದ್ದು.

(2) ಅನುಷ್ಠಾನ ಸಮಿತಿಯು, ಕನಿಷ್ಠ ತಿಂಗಳಿಗೊಮ್ಮೆ ಸಭೆ ಸೇರತಕ್ಕದ್ದು.

(3) ಅನುಷ್ಠಾನ ಸಮಿತಿಯು, ತನ್ನ ಸಭೆಯಲ್ಲಿ ಕಾರ್ಯಕಲಾಪಗಳ ನಿರ್ವಹಣೆಯ ಸಂಬಂಧದಲ್ಲಿ, ವಿನಿಯಮಗಳ ಮೂಲಕ ಉಪಬಂಧಿಸಬಹುದಾದಂಥ ಪ್ರಕ್ರಿಯಾ ನಿಯಮಗಳನ್ನು ಪಾಲಿಸತಕ್ಕದ್ದು.

ಅಧ್ಯಾಯ III

12. ಮಂಡಲಿಯ ಉದ್ದೇಶಗಳು.- ಈ ಮುಂದಿನವುಗಳು ಮಂಡಲಿಯ ಉದ್ದೇಶಗಳಾಗಿರತಕ್ಕದ್ದು,-

(i) ಕರಾವಳಿ ಪ್ರದೇಶದಲ್ಲಿನ ಜಲ ಸಂಪನ್ಮೂಲಗಳ ಅಭಿವೃದ್ಧಿ ಮತ್ತು ಸಂರಕ್ಷಣೆಯನ್ನು ಉತ್ತೇಜಿಸುವುದು;

(ii) ಕರಾವಳಿ ಪ್ರದೇಶದಲ್ಲಿರುವ ಮಳೆ ಆಶ್ರಿತ ಕೃಷಿ ಪದ್ಧತಿಯಲ್ಲಿ ಮಣ್ಣು ಮತ್ತು ನೀರು ಸಂರಕ್ಷಣೆಯ ಕ್ರಮಗಳನ್ನು ಅಳವಡಿಸಿಕೊಳ್ಳುವುದು;

(iii) ಕರಾವಳಿ ಪ್ರದೇಶದಲ್ಲಿ ಅರಣ್ಯ ಅಭಿವೃದ್ಧಿಪಡಿಸುವುದು;

(iv) ಕರಾವಳಿ ಪ್ರದೇಶದಲ್ಲಿ ತೋಟಗಾರಿಕೆಯ ಅಭಿವೃದ್ಧಿಯನ್ನು ಉತ್ತೇಜಿಸುವುದು;

(v) ಕರಾವಳಿ ಪ್ರದೇಶದಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ವಲಯಗಳ ಚಟುವಟಿಕೆಗಳನ್ನು ಬೆಂಬಲಿಸುವುದು ಮತ್ತು ಉತ್ತೇಜಿಸುವುದು;

(vi) ಕರಾವಳಿ ಪ್ರದೇಶದಲ್ಲಿ ಪಶುಸಂಗೋಪನೆ, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆಯನ್ನು ಉತ್ತೇಜಿಸುವುದು ; ಮತ್ತು

(vii) ಸರ್ಕಾರವು ನಿರ್ದೇಶಿಸುವಂಥ ಇತರ ಉದ್ದೇಶಗಳು.

13. ಯೋಜನೆಯ ಸಿದ್ಧತೆ ಮತ್ತು ಸ್ಥಳೀಯಗಳ ಅನುಮೋದನೆ.- (1) ಮಂಡಲಿಯು, ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರತಿವರ್ಷವೂ ಒಂದು ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸತಕ್ಕದ್ದು ಮತ್ತು ಅದನ್ನು ಅನುಮೋದನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು, ರಾಜ್ಯ ಸರ್ಕಾರವು ಯೋಜನೆಯನ್ನು ಮಾರ್ಪಾಟಿನೊಂದಿಗೆ ಅಥವಾ ಮಾರ್ಪಾಟು ಇಲ್ಲದೆಯೇ ಅನುಮೋದಿಸಬಹುದು.

(2) ಈ ಅಧಿನಿಯಮದ ಉಪಬಂಧಗಳಿಗೆ ಮತ್ತು ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ಒಳಪಟ್ಟು, ಕರಾವಳಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭಿವೃದ್ಧಿ ಇಲಾಖೆಗಳು, ಜಿಲ್ಲಾ ಪಂಚಾಯಿತಿಗಳು ಮತ್ತು ಮಂಡಲಿಯಿಂದ ಮಾನ್ಯತೆ ಪಡೆದ ಸರ್ಕಾರೇತರ ಸಂಸ್ಥೆಗಳು, ಯೋಜನೆಗನುಸಾರವಾಗಿ ರೂಪಿಸಿದ ಸ್ಥಳೀಯಗಳನ್ನು ಮಂಡಲಿಯು ಅನುಮೋದಿಸತಕ್ಕದ್ದು.

14. ಉಸ್ತುವಾರಿ.- ಮಂಡಲಿಯು ಯೋಜನೆಗೆ ಸಂಬಂಧಪಟ್ಟಂತೆ ಕರಾವಳಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಅಭಿವೃದ್ಧಿ ಇಲಾಖೆಗಳ, ಜಿಲ್ಲಾ ಪಂಚಾಯಿತಿಗಳ ಮತ್ತು ಮಂಡಲಿಯಿಂದ ಮಾನ್ಯತೆ ಪಡೆದ ಸರ್ಕಾರೇತರ ಸಂಸ್ಥೆಗಳ ವಾರ್ಷಿಕ ಯೋಜನೆಗಳು ಮತ್ತು ಅವುಗಳ ಕಾರ್ಯನಿರ್ವಹಣೆಗಾಗಿ ಭರಿಸಲಾದ ವೆಚ್ಚದ ಪ್ರಗತಿಯ ಉಸ್ತುವಾರಿ ಮತ್ತು ಪುನರ್ ಪರಿಶೀಲನೆ ಮಾಡುವ ಅಧಿಕಾರ ಹೊಂದಿರತಕ್ಕದ್ದು.

15. ಸಮನ್ವಯ.- ಮಂಡಲಿಯು, ಕರಾವಳಿ ಪ್ರದೇಶದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಎಲ್ಲ ಅಭಿವೃದ್ಧಿ ಇಲಾಖೆಗಳು ಜಿಲ್ಲಾ ಪಂಚಾಯಿತಿಗಳು ಮತ್ತು ಮಂಡಲಿದಿಂದ ಮಾನ್ಯತೆ ಪಡೆದ ಸರ್ಕಾರೇತರ ಸಂಸ್ಥೆಗಳ ಕಾರ್ಯನಿರ್ವಹಣೆಯನ್ನು ಸಮನ್ವಯಗೊಳಿಸತಕ್ಕದ್ದು. ಅಂಥ ಅಭಿವೃದ್ಧಿ ಇಲಾಖೆಗಳು ಜಿಲ್ಲಾ ಪಂಚಾಯತ್ ಮತ್ತು ಮಂಡಲಿಯಿಂದ ಮಾನ್ಯತೆ ಪಡೆದ ಸರ್ಕಾರೇತರ ಸಂಸ್ಥೆಗಳ ಸಿಬ್ಬಂದಿ ಸ್ಥಿತಿಗತಿಯನ್ನೂ ಸಹ ಪುನರಾವಲೋಕಿಸತಕ್ಕದ್ದು ಮತ್ತು ಈ ಬಗ್ಗೆ ಸರ್ಕಾರಕ್ಕೆ ಸಲಹೆಗಳನ್ನು ನೀಡಬಹುದು.

16. ಯೋಜನೆಗಳ ಅನುಷ್ಠಾನ.- ಕರಾವಳಿ ಪ್ರದೇಶದೊಳಗೆ ಕಾರ್ಯ ನಿರ್ವಹಿಸುತ್ತಿರುವ ಅಭಿವೃದ್ಧಿ ಇಲಾಖೆಗಳು, ಜಿಲ್ಲಾ ಪಂಚಾಯಿತಿ ಮತ್ತು ಮಂಡಲಿಯಿಂದ ಮಾನ್ಯತೆ ಪಡೆದ ಸರ್ಕಾರೇತರ ಸಂಸ್ಥೆಗಳ ಮೂಲಕ ವಾರ್ಷಿಕ ಯೋಜನೆ ಮತ್ತು ಪಂಚವಾರ್ಷಿಕ ಯೋಜನೆಗಳಲ್ಲಿ ಒಳಗೊಂಡಿರುವ ಯೋಜನೆಗಳ ಅನುಷ್ಠಾನಕ್ಕೆ ಮಂಡಲಿಯು ಹೊಣೆಯಾಗಿರತಕ್ಕದ್ದು. ಯಾವುದೇ ಕಾರಣಕ್ಕಾಗಿ ಒಂದು ಅಭಿವೃದ್ಧಿ ಇಲಾಖೆಯು ಯೋಜನೆಯ ಅಡಿಯಲ್ಲಿ ತನಗೆ ಹಂಚಿಕೆ ಮಾಡಲಾದ ಮೊಬಲಗಿನಿಂದ ಪೂರ್ಣವೆಚ್ಚವನ್ನು ಭರಿಸುವ ಸಂಭವವಿಲ್ಲದಿದ್ದರೆ ಮಂಡಲಿಯು ನಿಯಮಿಸಬಹುದಾದ ಅಂಥ ನಿಯಮಗಳಿಗೆ ಒಳಪಟ್ಟು ಒಂದು ಇಲಾಖೆಯಿಂದ ಇನ್ನೊಂದು ಇಲಾಖೆಗೆ ನಿಧಿಗಳ ಪುನರ್ವಿನಿಯೋಗವನ್ನು ಮಾಡಬಹುದು.

17. ಮಾಹಿತಿಯನ್ನು ಪಡೆಯುವುದು.- ಮಂಡಲಿಯು, ಈ ಅಧಿನಿಯಮದ ಉದ್ದೇಶಗಳಿಗಾಗಿ, ಕರಾವಳಿ ಪ್ರದೇಶದಲ್ಲಿಯ ಯಾವುದೇ ಜಿಲ್ಲಾ ಪಂಚಾಯಿತಿಗಳಿಂದ ಅಥವಾ ಕರಾವಳಿ ಪ್ರದೇಶದಲ್ಲಿನ ಯಾವುದೇ ಪ್ರದೇಶದ ಅಧಿಕಾರ ವ್ಯಾಪ್ತಿ ಹೊಂದಿರುವ ರಾಜ್ಯ ಸರ್ಕಾರದ ಯಾರೇ ಅಧಿಕಾರಿಯಿಂದ ಮಾಹಿತಿಯನ್ನು ಕೋರಿ ಪಡೆಯಬಹುದು ಮತ್ತು ಮಂಡಲಿಯು ಕೋರಿದ ಮಾಹಿತಿಯನ್ನು ಒದಗಿಸಲು ಅಂಥ ಜಿಲ್ಲಾ ಪಂಚಾಯಿತಿಗಳು ಅಥವಾ ಅಧಿಕಾರಿಯು ಬದ್ಧರಾಗಿರತಕ್ಕದ್ದು.

18. ಅಧಿಕಾರದ ಪ್ರತ್ಯಾಯೋಜನೆ.- ಮಂಡಲಿಯು 29ನೇ ಪ್ರಕರಣದ ಅಡಿಯಲ್ಲಿ ವಿನಿಯಮಗಳನ್ನು ರಚಿಸುವ ಅಧಿಕಾರವನ್ನು ಹೊರತುಪಡಿಸಿ, ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ತನಗೆ ಪ್ರದತ್ತವಾದ ಯಾವುದೇ ಅಧಿಕಾರಗಳನ್ನು ಅಧಿಸೂಚನೆಯ ಮೂಲಕ, ಅನುಷ್ಠಾನ ಸಮಿತಿ ಅಥವಾ ಮಂಡಲಿಯ ಕಾರ್ಯದರ್ಶಿಗೆ ಪ್ರತ್ಯಾಯೋಜಿಸಬಹುದು.

ಅಧ್ಯಾಯ IV

19. ಮಂಡಲಿಯ ನಿಧಿ.- (1) ಕರಾವಳಿ ಅಭಿವೃದ್ಧಿ ಮಂಡಲಿ ನಿಧಿ ಎಂದು ಕರೆಯಲಾಗುವ ಒಂದು ನಿಧಿ ಇರತಕ್ಕದ್ದು.

(2) ಈ ಮುಂದಿನವುಗಳು ಮಂಡಲಿಯ ನಿಧಿಯ ಭಾಗವಾಗತಕ್ಕದ್ದು ಅಥವಾ ಅದಕ್ಕೆ ಸಂದಾಯವಾಗತಕ್ಕದ್ದು, ಎಂದರೆ:-

(i) ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಯಾವುದೇ ಸ್ಥಳೀಯ ಮಂಡಲಿ, ನಿಗಮಿತವಾಗಿರುವ ಅಥವಾ ಇಲ್ಲದಿರುವ ಯಾವುದೇ ನಿಕಾಯ ಅಥವಾ ಯಾರೇ ವ್ಯಕ್ತಿಗಳು ನೀಡಿದ ಎಲ್ಲ ಅನುದಾನಗಳು, ಧನ ಸಹಾಯಗಳು, ದೇಣಿಗೆಗಳು ಮತ್ತು ದಾನಗಳು;

(ii) ಮಂಡಲಿಯು ಸಾಲವಾಗಿ ಪಡೆದ ಮೊಬಲಗು;

(iii) ಯಾವುದೇ ಮೂಲದಿಂದಾಗಲಿ ಮಂಡಲಿಯಿಂದ ಅಥವಾ ಮಂಡಲಿಯ ಪರವಾಗಿ ಸ್ವೀಕರಿಸಲಾದ ಎಲ್ಲ ಇತರ ಮೊತ್ತಗಳು.

(3) ರಾಜ್ಯ ಸರ್ಕಾರವು ಅನ್ಯಥಾ ನಿರ್ದೇಶಿಸಿದ ಹೊರತು, ನಿಧಿಗೆ ಜಮೆಯಾದ ಎಲ್ಲ ಹಣವನ್ನು ಈ ಅಧಿನಿಯಮದ ನಿರ್ವಹಣೆಗೆ ವಿನಿಯೋಗಿಸತಕ್ಕದ್ದು.

20. ನಿಧಿಯ ವಿನಿಯೋಗ.- ಮಂಡಲಿಯ ನಿಧಿ ಮತ್ತು ಮಂಡಲಿಯು ಹೊಂದಿರುವ ಅಥವಾ ಅದರಲ್ಲಿ ನಿಹಿತವಾಗಿರುವ ಎಲ್ಲ ಸ್ವತ್ತನ್ನು ಈ ಅಧಿನಿಯಮದ ನಿರ್ವಹಣೆಗಾಗಿ ವಿನಿಯೋಗಿಸತಕ್ಕದ್ದು.

21. ಯೋಜನೆಯಲ್ಲಿ ಹಂಚಿಕೆ.- ರಾಜ್ಯ ಸರ್ಕಾರವು ಮಂಡಲಿಯ ಯೋಜನೆಯನ್ನು ದೃಷ್ಟಿಯಲ್ಲಿರಿಸಿಕೊಂಡು ರಾಜ್ಯದ ವಾರ್ಷಿಕ ಯೋಜನೆಯಲ್ಲಿ ಮಂಡಲಿಗೆ ಹಣಕಾಸು ಹಂಚಿಕೆಯನ್ನು ಮಾಡತಕ್ಕದ್ದು.

22. ರಾಜ್ಯ ಸರ್ಕಾರದಿಂದ ಅನುದಾನ.- ರಾಜ್ಯ ಸರ್ಕಾರವು ಪ್ರತಿ ವರ್ಷ ಮಂಡಲಿಯ ಆಡಳಿತಾತ್ಮಕ ವೆಚ್ಚಗಳಿಗೆ ಸಮನಾದ ಮೊತ್ತದ ಅನುದಾನವನ್ನು ಮಂಡಲಿಗೆ ನೀಡತಕ್ಕದ್ದು.

23. ಸಾಲ ಪಡೆಯುವ ಅಧಿಕಾರ.- ಮಂಡಲಿಯು ಕಾಲಕಾಲಕ್ಕೆ, ರಾಜ್ಯ ಸರ್ಕಾರದ ಪೂರ್ವ ಮಂಜೂರಾತಿ ಪಡೆದು ಮತ್ತು ಈ ಬಗ್ಗೆ ನಿಯಮಿಸಬಹುದಾದಂಥ ಷರತ್ತುಗಳಿಗೆ ಒಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗೆ ಅಗತ್ಯವಾದ ಯಾವುದೇ ಮೊತ್ತವನ್ನು ಸಾಲವಾಗಿ ಪಡೆಯಬಹುದು.

24. ಲೆಕ್ಕ ಪತ್ರ ಮತ್ತು ಲೆಕ್ಕ ಪರಿಶೋಧನೆ.- (1) ಮಂಡಲಿಯ ನಿಧಿಯ ಆದಾಯ ಮತ್ತು ವೆಚ್ಚದ ಲೆಕ್ಕಪತ್ರಗಳನ್ನು ನಿಯಮಿಸಬಹುದಾದಂಥ ನಿಯಮಗಳಿಗನುಸಾರವಾಗಿ ಇಡತಕ್ಕದ್ದು.

(2) ಮಂಡಲಿಯು ನಿಯಮಿಸಬಹುದಾದಂಥ ನಮೂನೆಯಲ್ಲಿ ಲೆಕ್ಕಪತ್ರಗಳ ವಾರ್ಷಿಕ ವಿವರಣೆಯನ್ನು ಸಿದ್ಧಪಡಿಸತಕ್ಕದ್ದು.

(3) ಮಂಡಲಿಯ ಲೆಕ್ಕಪತ್ರಗಳ ಲೆಕ್ಕ ಪರಿಶೋಧನೆಯನ್ನು ಪ್ರತಿ ವರ್ಷ ರಾಜ್ಯ ಸರ್ಕಾರವು ನೇಮಿಸಬಹುದಾದಂಥ ಲೆಕ್ಕಪರಿಶೋಧಕರಿಂದ ಮಾಡಿಸತಕ್ಕದ್ದು.

(4) ಲೆಕ್ಕ ಪರಿಶೋಧಕನಿಗೆ ಲೆಕ್ಕಪರಿಶೋಧನೆಯ ಉದ್ದೇಶಗಳಿಗಾಗಿ, ಮಂಡಲಿಯ ಎಲ್ಲ ಲೆಕ್ಕಪತ್ರಗಳು ಮತ್ತು ಇತರ ದಾಖಲೆಗಳನ್ನು ನೋಡಲು ಅವಕಾಶವಿರತಕ್ಕದ್ದು.

(5) ಮಂಡಲಿಯು, ಲೆಕ್ಕಪರಿಶೋಧನೆಗೆ ನಿಯಮಿಸಬಹುದಾದಂಥ ಶುಲ್ಕಗಳನ್ನು ತನ್ನ ನಿಧಿಯಿಂದ ಸಂದಾಯ ಮಾಡತಕ್ಕದ್ದು.

(6) ಮಂಡಲಿಯು ಲೆಕ್ಕಪರಿಶೋಧಕನಿಂದ ವರದಿಯನ್ನು ಸ್ವೀಕರಿಸಿದ ತರುವಾಯ, ಸಾಧ್ಯವಾದಷ್ಟು ಬೇಗನೆ, ಲೆಕ್ಕಪತ್ರಗಳ ವಾರ್ಷಿಕ ವಿವರಣೆಯ ಒಂದು ಪ್ರತಿಯನ್ನು ಲೆಕ್ಕ ಪರಿಶೋಧಕನ ವರದಿಯ ಒಂದು ಪ್ರತಿಯೊಂದಿಗೆ ಸರ್ಕಾರಕ್ಕೆ ಕಳುಹಿಸತಕ್ಕದ್ದು ಮತ್ತು ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಮುಂದೆ ಅದನ್ನು ಮಂಡಿಸುವಂತೆ ಮಾಡತಕ್ಕದ್ದು ಹಾಗೂ ನಿಯಮಿಸಬಹುದಾದಂಥ ರೀತಿಯಲ್ಲಿ ಲೆಕ್ಕಪತ್ರಗಳ ವಾರ್ಷಿಕ ವಿವರಣೆಯು ಪ್ರಕಟವಾಗುವಂತೆ ಮಾಡತಕ್ಕದ್ದು.

(7) ರಾಜ್ಯ ಸರ್ಕಾರವು ಲೆಕ್ಕಪರಿಶೋಧಕನ ವರದಿಯನ್ನು ಪರಿಶೀಲಿಸಿದ ತರುವಾಯ, ಮಂಡಲಿಗೆ ತಾನು ಸೂಕ್ತವೆಂದು ಭಾವಿಸುವಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ಮಂಡಲಿಯು ಅಂಥ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

ಅಧ್ಯಾಯ V

25. ಮಂಡಲಿಗೆ ನಿರ್ದೇಶನ ನೀಡಲು ಸರ್ಕಾರದ ಅಧಿಕಾರ.- ಈ ಅಧಿನಿಯಮದಲ್ಲಿ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರೆ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ, ಈ ಅಧಿನಿಯಮದ ಉದ್ದೇಶಗಳನ್ನು ಕಾರ್ಯರೂಪಕ್ಕೆ ತರಲು, ಅಗತ್ಯವಿರುವಂಥ ನಿರ್ದೇಶನಗಳನ್ನು ನೀಡುವುದು ಸಾರ್ವಜನಿಕ ಹಿತಾಸಕ್ತಿಯಿಂದ ಯುಕ್ತವೆಂದು ರಾಜ್ಯ ಸರ್ಕಾರವು ಅಭಿಪ್ರಾಯಪಟ್ಟಲ್ಲಿ ಅದು ಅಂಥ ಸಾಮಾನ್ಯ ಅಥವಾ ವಿಶೇಷ ಆದೇಶವನ್ನು ಹೊರಡಿಸುವ ಮೂಲಕ ಮಂಡಲಿಗೆ ನಿರ್ದೇಶನಗಳನ್ನು ನೀಡಬಹುದು. ಅಂತಹ ನಿರ್ದೇಶನಗಳನ್ನು ಪಾಲಿಸುವುದು ಮಂಡಲಿಯ ಕರ್ತವ್ಯವಾಗಿರತಕ್ಕದ್ದು.

26. ವರದಿ.- (1) ಮಂಡಲಿಯು ನಿಯಮಿಸಬಹುದಾದಂಥ ದಿನಾಂಕಕ್ಕೆ ಮುಂಚೆ ಅಂಥ ನಮೂನೆಯಲ್ಲಿ ಮತ್ತು ಅಂಥ ಅಂತರದಲ್ಲಿ ರಾಜ್ಯ ಸರ್ಕಾರಕ್ಕೆ ವಾರ್ಷಿಕ ವರದಿಯನ್ನು ಹಾಗೂ ನಿಯಮಿಸಲಾದಂಥ ಇತರೆ ವರದಿಯನ್ನು ಸಲ್ಲಿಸತಕ್ಕದ್ದು.

(2) ಮಂಡಲಿಯ ವಾರ್ಷಿಕ ವರದಿಯನ್ನು ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಮುಂದೆ ಮಂಡಿಸತಕ್ಕದ್ದು;

27. ಮಂಡಲಿಯ ಆಯವ್ಯಯ.- (1) ಮಂಡಲಿಯು ಪ್ರತಿ ವರ್ಷ ಮುಂಬರುವ ಏಪ್ರಿಲ್ ಮೊದಲನೇ ದಿನಾಂಕದಿಂದ ಪ್ರಾರಂಭವಾಗುವ ಹಣಕಾಸು ವರ್ಷಕ್ಕಾಗಿ ತನ್ನ ಆದಾಯ ಮತ್ತು ವೆಚ್ಚದ ಆಯವ್ಯಯ ಅಂದಾಜನ್ನು ಅಂಥ ದಿನಾಂಕಕ್ಕೆ ಮುಂಚೆ ಮತ್ತು ಅಂಥ ನಮೂನೆಯಲ್ಲಿ ಸಿದ್ಧಪಡಿಸತಕ್ಕದ್ದು ಮತ್ತು ಅದನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು.

(2) ಸರ್ಕಾರವು ಮಾರ್ಪಾಟಿನೊಂದಿಗೆ ಅಥವಾ ಮಾರ್ಪಾಟು ಇಲ್ಲದೆಯೇ ಅದನ್ನು ಅನುಮೋದಿಸಬಹುದು.

28. ನಿಯಮಗಳ ರಚನಾಧಿಕಾರ.- (1) ಸರ್ಕಾರವು, ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಈ ಅಧಿನಿಯಮದ ಉಪಬಂಧಗಳನ್ನು ಅನುಷ್ಠಾನಗೊಳಿಸಲು, ಪೂರ್ವ ಪ್ರಕಟಣೆಯ ತರುವಾಯ ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.

(2) ವಿಶೇಷವಾಗಿ, ಮತ್ತು ಈ ಹಿಂದೆ ಹೇಳಿದ ಅಧಿಕಾರಗಳ ಸಾಮಾನ್ಯ ಅನ್ವಯಕ್ಕೆ ಬಾಧಕವಾಗದಂತೆ ಅಂಥ ನಿಯಮಗಳನ್ನು ಈ ಮುಂದಿನ ಎಲ್ಲ ಅಥವಾ ಯಾವುದೇ ವಿಷಯಗಳಿಗಾಗಿ ಉಪಬಂಧಿಸಬಹುದು, ಎಂದರೆ:-

(ಎ) 3ನೇ ಪ್ರಕರಣದ (7)ನೇ ಉಪಪ್ರಕರಣದ ಅಡಿಯಲ್ಲಿ ಮಂಡಲಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ವೇತನ ಭತ್ಯೆಗಳು, ನೇಮಕಾತಿಯ ವಿಧಾನ ಮತ್ತು ಸೇವಾ ಷರತ್ತುಗಳು;

(ಬಿ) 4ನೇ ಪ್ರಕರಣದ (3)ನೇ ಉಪಪ್ರಕರಣದ ಅಡಿಯಲ್ಲಿ ಮಂಡಲಿಯ ಅಧ್ಯಕ್ಷರು ಮತ್ತು ಇತರ ಸದಸ್ಯರುಗಳಿಗೆ ಸಂದಾಯವಾಗಬಹುದಾದ ಭತ್ಯೆಗಳು;

(ಸಿ) 16ನೇ ಪ್ರಕರಣದ ಅಡಿಯಲ್ಲಿ ವಾರ್ಷಿಕ ಯೋಜನೆ ಮತ್ತು ಪಂಚವಾರ್ಷಿಕ ಯೋಜನೆಗಳನ್ನು ಒಳಗೊಂಡ ಸ್ಕೀಮುಗಳ ಅನುಷ್ಠಾನಕ್ಕಾಗಿ ಒಂದು ಇಲಾಖೆಯಿಂದ ಇನ್ನೊಂದು ಇಲಾಖೆಗೆ ನಿಧಿಗಳ ಪುನರ್ ವಿನಿಯೋಗ;

(ಡಿ) 23ನೇ ಪ್ರಕರಣದ ಅಡಿಯಲ್ಲಿ ಮಂಡಲಿಯ ಉದ್ದೇಶಕ್ಕಾಗಿ ಅವಶ್ಯವಾದ ಯಾವುದೇ ಮೊತ್ತವನ್ನು ಸಾಲವಾಗಿ ಪಡೆಯಲು ಷರತ್ತುಗಳು;

(ಇ) 24ನೇ ಪ್ರಕರಣದ (1)ನೇ ಉಪಪ್ರಕರಣದ ಅಡಿಯಲ್ಲಿ ಮಂಡಲಿ ನಿಧಿಯ ಆದಾಯ ಮತ್ತು ವೆಚ್ಚದ ಲೆಕ್ಕಪತ್ರಗಳ ನಿರ್ವಹಣೆ;

(ಎಫ್) 24ನೇ ಪ್ರಕರಣದ (2)ನೇ ಉಪಪ್ರಕರಣದ ಅಡಿಯಲ್ಲಿ ಲೆಕ್ಕಪತ್ರಗಳ ವಾರ್ಷಿಕ ವರದಿಗಳನ್ನು ಸಿದ್ಧಪಡಿಸುವ ವಿಧಾನ;

(ಜಿ) 24ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ಮಂಡಲಿಯ ನಿಧಿಯಿಂದ ಲೆಕ್ಕಪರಿಶೋಧನೆಗಾಗಿ ಶುಲ್ಕಗಳ ಪಾವತಿ;

(ಎಚ್) 24ನೇ ಪ್ರಕರಣದ (6)ನೇ ಉಪಪ್ರಕರಣದ ಅಡಿಯಲ್ಲಿ ಲೆಕ್ಕಪತ್ರಗಳ ವಾರ್ಷಿಕ ವರದಿಗಳನ್ನು ಪ್ರಕಟಿಸುವ ವಿಧಾನ;

(ಐ) 26ನೇ ಪ್ರಕರಣದ (1)ನೇ ಉಪಪ್ರಕರಣದ ಅಡಿಯಲ್ಲಿ ವಾರ್ಷಿಕ ವರದಿ ಅಥವಾ ಯಾವುದೇ ಇತರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವ ಅಂಥ ದಿನಾಂಕ, ನಮೂನೆ ಮತ್ತು ಅಂತರವನ್ನು ನಿಯಮಿಸುವುದು; ಮತ್ತು

(ಜೆ) ಈ ಅಧಿನಿಯಮದ ಅಡಿಯಲ್ಲಿ ಅಗತ್ಯಪಡಿಸಬೇಕಾದ ಅಥವಾ ನಿರ್ದಿಷ್ಟಪಡಿಸಬಹುದಾದ ಯಾವುದೇ ಇತರ ವಿಷಯ.

(3) ಈ ಅಧಿನಿಯಮದ ಅಡಿಯಲ್ಲಿ ರಚಿಸಲಾದ ಪ್ರತಿಯೊಂದು ನಿಯಮವನ್ನು ಅದನ್ನು ರಚಿಸಲಾದ ತರುವಾಯ ಸಾಧ್ಯವಾದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ ಒಂದು ಅಧಿವೇಶನ ಅಥವಾ ಎರಡು ಅಥವಾ ಹೆಚ್ಚಿನ ಅನುಕ್ರಮ ಅಧಿವೇಶನಗಳಲ್ಲಿ ಅಡಕವಾಗಬಹುದಾದ ಮೂವತ್ತು ದಿನಗಳ ಒಟ್ಟು ಅವಧಿಯವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಹಾಗೆ ಮಂಡಿಸಲಾದ ಅಧಿವೇಶನ ಅಥವಾ ನಿಕಟೋತ್ತರ ಅಧಿವೇಶನವು ಮುಕ್ತಾಯವಾಗುವ ಮೊದಲು ನಿಯಮದಲ್ಲಿ ಯಾವುದೇ ಮಾರ್ಪಾಟು ಮಾಡಬೇಕೆಂದು ಎರಡೂ ಸದನಗಳು ಒಪ್ಪಿದರೆ ಅಥವಾ ಯಾವುದೇ ನಿಯಮವನ್ನು ರಚಿಸಬಾರದೆಂದು ತೀರ್ಮಾನಿಸಿದರೆ, ನಿಯಮವು ತದನಂತರ, ಸಂದರ್ಭಾನುಸಾರ, ಹಾಗೆ ಮಾರ್ಪಾಟಾದ ರೀತಿಯಲ್ಲಿ ಮಾತ್ರ ಪರಿಣಾಮಕಾರಿಯಾಗತಕ್ಕದ್ದು ಅಥವಾ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಅಂಥ ಯಾವುದೇ ಮಾರ್ಪಾಟು ಅಥವಾ ತಿದ್ದುಪಡಿಯು ಆ ನಿಯಮದ ಅಡಿಯಲ್ಲಿ ಹಿಂದೆ ಮಾಡಲಾದ ಯಾವುದೇ ಕಾರ್ಯದ ಸಿಂಧುತ್ವಕ್ಕೆ ಬಾಧಕವಾಗತಕ್ಕದ್ದಲ್ಲ.

29. ವಿನಿಯಮಗಳನ್ನು ರಚಿಸಲು ಮಂಡಲಿಗೆ ಅಧಿಕಾರ.- ಮಂಡಲಿಯು ಈ ಅಧಿನಿಯಮದ ಉಪಬಂಧಗಳು ಮತ್ತು 28ನೇ ಪ್ರಕರಣದ ಅಡಿಯಲ್ಲಿ ರಚಿಸಲಾದ ನಿಯಮಗಳಿಗೆ ಒಳಪಟ್ಟು ಮತ್ತು ರಾಜ್ಯ ಸರ್ಕಾರದ ಪೂರ್ವ ಮಂಜೂರಾತಿಯೊಂದಿಗೆ, ಈ ಅಧಿನಿಯಮದ ಉದ್ದೇಶವನ್ನು ನೆರವೇರಿಸುವುದಕ್ಕಾಗಿ ಅಧಿಸೂಚನೆಯ ಮೂಲಕ ವಿನಿಯಮಗಳನ್ನು ರಚಿಸಬಹುದು.

**'ಅನುಸೂಚಿ
(2 (ಎಫ್) ಖಂಡವನ್ನು ನೋಡಿ)
ಕರಾವಳಿ ಪ್ರದೇಶ**

ಕ್ರಮಸಂಖ್ಯೆ (1)	ಜಿಲ್ಲೆಗಳು (2)	ತಾಲ್ಲೂಕುಗಳು (3)
1.	ಉತ್ತರ ಕನ್ನಡ	ಅಂಕೋಲ, ಭಟ್ಟಳ, ಹಳಿಯಾಳ, ಹೊನ್ನಾವರ, ಸೊಪ್ಪೆ, ಕಾರವಾರ, ಜೋಯ್ತಾ. ಕುಮಟ, ಮುಂಡಗೋಡು, ಸಿದ್ಧಾಪುರ, ಶಿರಸಿ, ಯಲ್ಲಾಪುರ, ದಾಂಡೇಲಿ.
2.	ದಕ್ಷಿಣ ಕನ್ನಡ	ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಸುಳ್ಯ, ಮೂಡಬಿದರೆ, ಕಡಬ, ಮುಲ್ಕಿ, ಉಲ್ಲಾಳ.
3.	ಉಡುಪಿ	ಉಡುಪಿ, ಕಾರ್ಕಳ, ಕುಂದಾಪುರ, ಬ್ರಹ್ಮಾವರ, ಬೈಂದೂರು, ಕಾಪು, ಹೆಬ್ಬಿ.

30. 1991ರ ಕರ್ನಾಟಕ ಅಧಿನಿಯಮ 36ಕ್ಕೆ ತಿದ್ದುಪಡಿ.- ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧಿನಿಯಮ, 1991 (1991ರ ಕರ್ನಾಟಕ ಅಧಿನಿಯಮ 36)ರ ಅನುಸೂಚಿಯ ಕ್ರಮ ಸಂಖ್ಯೆ 6 ಮತ್ತು 7 ಹಾಗೂ ಅದಕ್ಕೆ ಸಂಬಂಧಿಸಿದ ನಮೂದುಗಳನ್ನು ಬಿಟ್ಟುಬಿಡತಕ್ಕದ್ದು.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಕರಾವಳಿ ಪ್ರದೇಶದ ಸ್ವತಂತ್ರ ಅಭಿವೃದ್ಧಿಗಾಗಿ ಕರಾವಳಿ ಅಭಿವೃದ್ಧಿ ಮಂಡಲಿಯನ್ನು ರಚಿಸುವುದು ಅವಶ್ಯಕವೆಂದು ಪರಿಗಣಿಸಲಾಗಿದೆ. ಮಲೆನಾಡು ಪ್ರದೇಶದ ವ್ಯಾಖ್ಯಾನದೊಳಗಿನಿಂದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರಗಿಡಲು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಲಿ ಅಧಿನಿಯಮ 1991 (1991ರ ಕರ್ನಾಟಕ ಅಧಿನಿಯಮ 36) ಅನುಸೂಚಿಗೆ ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಲಾಗಿದೆ.

ಈ ಪ್ರದೇಶವನ್ನು ರಾಜ್ಯದ ಇತರ ಭಾಗಗಳ ಮಟ್ಟಕ್ಕೆ ತರುವುದಕ್ಕಾಗಿ ಅಭಿವೃದ್ಧಿ ಕಾರ್ಯದ ಹಂತವನ್ನು ತ್ವರಿತಗೊಳಿಸಲು ಒಂದು ಸಮಗ್ರ ಶಾಸನವನ್ನು ಮಾಡುವುದು ಅವಶ್ಯಕವೆಂದು ಪರಿಗಣಿಸಲಾಯಿತು. ಅದು ಇತರ ವಿಷಯಗಳೊಂದಿಗೆ ಈ ಮುಂದಿನವುಗಳಿಗೂ ಉಪಬಂಧ ಕಲ್ಪಿಸುತ್ತದೆ:-

(i) ಕರಾವಳಿ ಪ್ರದೇಶ ಅಭಿವೃದ್ಧಿ ಮಂಡಲಿ ಸ್ಥಾಪನೆ;

(ii) ಒಂದು ಅನುಷ್ಠಾನ ಸಮಿತಿಯ ರಚನೆ;

(iii) ಕರಾವಳಿ ಪ್ರದೇಶದ ಅಭಿವೃದ್ಧಿಗಾಗಿ ಒಂದು ಯೋಜನೆಯನ್ನು ಸಿದ್ಧಪಡಿಸಲು ಅಭಿವೃದ್ಧಿ ಸ್ಥಳೀಯಗಳ ಅನುಷ್ಠಾನದ ಮೇಲ್ವಿಚಾರಣೆ ಮಾಡಲು ಮತ್ತು ಆ ಪ್ರದೇಶದಲ್ಲಿಯೇ ಅಭಿವೃದ್ಧಿ ಇಲಾಖೆಗಳು ಹಾಗೂ ಜಿಲ್ಲಾ ಪರಿಷತ್ತುಗಳ ಕಾರ್ಯ ನಿರ್ವಹಣೆಯನ್ನು ಸಮನ್ವಯಗೊಳಿಸಲು ಮಂಡಲಿಗೆ ಅಧಿಕಾರ ನೀಡುವುದು;

(iv) ಮಂಡಲಿಗಾಗಿ ರಾಜ್ಯ ಯೋಜನೆಯಲ್ಲಿ ಹಣಕಾಸು ಹಂಚಿಕೆಗೆ ಉಪಬಂಧ ಕಲ್ಪಿಸುವುದು;

ಕೆಲವು ಇತರ ಸಾಂದರ್ಭಿಕ ಉಪಬಂಧಗಳನ್ನು ಸಹ ಮಾಡಲಾಗಿದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಪ್ರತ್ಯಾಯೋಜಿತ ಶಾಸನ ರಚನೆಗೆ ಸಂಬಂಧಿಸಿದ ಜ್ಞಾಪನ ಪತ್ರ

ಖಂಡ 3:	(7)ನೇ ಉಪಖಂಡವು ಮಂಡಲಿಯ ಅಧಿಕಾರಿಗಳ ಸೇವೆ ಮತ್ತು ಸಿಬ್ಬಂದಿಯ ವೇತನ ಭತ್ಯೆಗಳು, ನೇಮಕಾತಿ ವಿಧಾನ ಮತ್ತು ಷರತ್ತುಗಳಿಗೆ ಸಂಬಂಧಿಸಿದ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 4:	(3)ನೇ ಉಪ ಖಂಡವು ಮಂಡಲಿಯ ಅಧ್ಯಕ್ಷರು ಮತ್ತು ಇತರೆ ಸದಸ್ಯರಿಗೆ ನೀಡಲಾದ ಭತ್ಯೆಗಳ ಬಗ್ಗೆ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 16:	ವಾರ್ಷಿಕ ಹಾಗೂ ಪಂಚವಾರ್ಷಿಕ ಯೋಜನೆಗಳಲ್ಲಿ ಒಳಗೊಂಡಿರುವ ಸ್ಕೀಂಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ಒಂದು ಇಲಾಖೆಯಿಂದ ಇನ್ನೊಂದು ಇಲಾಖೆಗೆ ನಿಧಿಗಳ ಮರು ವಿನಿಯೋಗಕ್ಕೆ ಸಂಬಂಧಿಸಿದ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 23:	ಮಂಡಲಿಯ ಉದ್ದೇಶಕ್ಕಾಗಿ ಅವಶ್ಯವಿರುವ ಯಾವುದೇ ಮೊತ್ತವನ್ನು ಪಡೆಯುವ ಷರತ್ತುಗಳಿಗೆ ಸಂಬಂಧಿಸಿದಂತೆ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 24:	(1)ನೇ ಉಪಖಂಡವು ಮಂಡಲಿಯ ನಿಧಿಯ ಆದಾಯ ಮತ್ತು ವೆಚ್ಚದ ಲೆಕ್ಕಪತ್ರಗಳನ್ನು ನಿರ್ವಹಿಸುವ ಕುರಿತು ನಿಯಮಗಳನ್ನು ರಚಿಸುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತದೆ. (2) ನೇ ಉಪಖಂಡವು ಲೆಕ್ಕಪತ್ರಗಳ ವಾರ್ಷಿಕ ವರದಿಗಳ ಸಿದ್ಧಪಡಿಸುವ ವಿಧಾನಕ್ಕೆ ಸಂಬಂಧಿಸಿದ ನಿಯಮಗಳನ್ನು ರಚಿಸುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತದೆ. (5)ನೇ ಉಪಖಂಡವು ಮಂಡಲಿದಿಂದ ಲೆಕ್ಕಪರಿಶೋಧನೆಯ ವೆಚ್ಚಗಳ ಪಾವತಿಗೆ ಸಂಬಂಧಿಸಿದ ನಿಯಮಗಳನ್ನು ರಚಿಸುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತದೆ. (6) ನೇ ಉಪಖಂಡವು, ಲೆಕ್ಕಪತ್ರಗಳ ವಾರ್ಷಿಕ ವಿವರಣೆಯ ಪ್ರಕಟಣೆ ವಿಧಾನಕ್ಕೆ ಸಂಬಂಧಿಸಿದ ನಿಯಮಗಳನ್ನು ರಚಿಸುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತದೆ.
ಖಂಡ 26:	(1)ನೇ ಉಪ ಖಂಡವು, ವಾರ್ಷಿಕ ವರದಿ ಮತ್ತು ಯಾವುದೇ ಇತರೆ ನಿಯಮಿಸಿದ ವರದಿಯನ್ನು ಸಲ್ಲಿಸುವ ಅಂಥ ದಿನಾಂಕ, ವಿಧಾನ ಮತ್ತು ಅಂತರಕ್ಕೆ ಸಂಬಂಧಿಸಿದ ನಿಯಮಗಳನ್ನು ರಚಿಸುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತದೆ.

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ವಾಡಿಕೆಯ ಸ್ವರೂಪದ್ದಾಗಿದೆ

ಡಿ.ಸುಧಾಕರ

ಯೋಜನೆ ಮತ್ತು ಸಾಂಖ್ಯಿಕ ಮಂತ್ರಿ

ಎಂ.ಕೆ. ವಿಶಾಲಾಕ್ಷಿ

ಕಾರ್ಯದರ್ಶಿ

ಕರ್ನಾಟಕ ವಿಧಾನಸಭೆ

KARNATAKA LEGISLATIVE ASSEMBLY

SIXTEENTH LEGISLATIVE ASSEMBLY

SECOND SESSION

THE KARAVALI DEVELOPMENT BOARD BILL, 2023
(LA Bill No. 17 of 2023)

A Bill to provide for the establishment of a development board for Karavali area which shall prepare an annual plan containing programmes and Projects for development of Karavali area, supervise the implementation of Projects and Programmes and monitor and evaluate the implementation of its Plan.

Whereas it is expedient to provide for establishment of a development Board for Karavali area, which shall prepare annual plan containing programmes and projects for development of Karavali area, supervise the implementation of the projects and programmes and monitor and evaluate the implementation of its plan.

Be it enacted by the Karnataka State Legislature in the seventy fourth year of the Republic of India, as follows:-

CHAPTER-I
PRELIMINARY

1. Short title, extent and commencement.- (1) This Act may be called the Karavali Development Board Act, 2023

(2) it extends to the whole of Karavali area.

(3) It shall come into force on such date as the State Government may, by notification, appoint.

2. Definitions.- In this Act, unless the context otherwise requires:-

- (a) "Board" means, the Karavali Development Board constituted under section 3;
- (b) "Chairperson" means, the Chairperson of the Board;
- (c) "Development Department" means, all Development Departments of the state Government functioning in Karavali area including any body or corporation established by the State Government by or under any law, having jurisdiction over that area but excluding Police and Judicial departments;
- (d) "Government" means, the Government of the Karnataka;
- (e) "Implementation Committee" means, the Implementation Committee constituted under section 10;
- (f) "Karavali Area" means, the area specified in the schedule;
- (g) "Member" means, a Member of the Board;
- (h) "Plan" means, the Annual Plan prepared by the Board for Development of Karavali Area but excluding the district plan of the Zilla Panchayat and the plan of various development departments;

-
- (i) "Schedule" means, schedule appended to this Act; and
 - (j) "Secretary" means, Secretary of the Board.

CHAPTER – II

3. Constitution of the Board.- (1) As soon as may be, after the commencement of this Act, there shall be established for the purposes of this Act, Board for the Karavali Area to be called the Karavali Development Board, with Head Quarters at Mangaluru.

(2) The Board shall be a body corporate by the name aforesaid having perpetual succession and a common seal with power to acquire, hold and dispose of property, both movable and immovable and to contract and shall by the said name, sue and be sued.

(3) The Board shall consist of the following members, namely:-

- (a) Members of House of the People and Karnataka State Legislative Assembly representing part or whole of the Karavali area whose constituency lie within the jurisdiction of the said area;
- (b) Members of the Council of States and the Karnataka Legislative Council who have selected District or Taluk as Nodal Districts or Taluks within the jurisdiction of the Karavali Area.
- (c) The Adhyakshas of Zilla Panchayaths having jurisdiction of Karavali area (Dakshina Kannada, Udupi and Uttara Kannada districts);
- (d) Not exceeding ten persons nominated by the State Government of whom two persons shall be from amongst the persons belonging to the Scheduled Castes and one from Scheduled Tribes;
- (e) The Secretary of the Board; and
- (f) The Deputy Commissioner of each district in Karavali area.

(4) The Government shall appoint a person from amongst the members to be the Chairperson of the Board.

(5) The Government shall appoint an officer not below the rank of the Regional Commissioner to be the Secretary of the Board.

(6) The Government shall provide the board with such other officers and employees as it considers necessary for carrying out the functions of the Board under this Act.

(7) The Salary allowances, the method of recruitment and conditions of service of the officers and staff of the Board shall be such as may be prescribed. The salary of the staff and officers of the Board shall be defrayed of the fund of the Board.

(8) The administrative expenses of the Board including the salaries, allowances and pensions payable, if any, to the Secretary and other officers and employees of the Board shall be defrayed out of the fund of the Board.

4. Term of office conditions of service.- (1) Subject to the pleasure of the Government, the Chairperson and other members appointed by the Government shall hold office for a period of three years.

(2) The Chairperson or member other than an ex-officio member may resign his office by writing under his hand addressed to Secretary or Principal Secretary or Additional Chief Secretary to Government, Planning Department, but shall continue in office until his resignation accepted.

(3) The Chairperson and other members shall receive such allowances as may be prescribed.

(4) The allowances payable to the Chairperson and other members shall be defrayed out of the Fund of the Board.

(5) No act or proceedings of the Board shall be invalid by reason of the existence of any vacancy or defect in the Constitution of the Board.

5. Disqualification for office of membership.- (1) A person shall be disqualified for being appointed as and for being a member, if he,-

- (a) has been convicted and sentenced to imprisonment for an offence which in the opinion of the Government involves moral turpitude; or
- (b) is of unsound mind and stand so declared by a competent court; or
- (c) is an undischarged insolvent ; or
- (d) has been removed or dismissed from service of the Central Government or State Government or a body or corporation owned or controlled by the Central Government or State Government; or
- (e) has directly or indirectly by himself or his partner any share or interest in any work done by the order of the Board or in any contract or employment with or under or by on behalf of the Board; or
- (f) is employed as a paid legal practitioner on behalf of the Board accepts employment of Legal Practitioner.

(2) A person shall not be disqualified under clause (e) of sub-section (1) or be deemed to have any share or interest in any contract or employment within the meaning of the said clause by reason only of his having a share or interest in any newspaper in which any advertisement relating to the affairs of the Board is inserted.

6. Removal of members.- (1) The Government shall remove the Chairperson or other members if,-

(a) he becomes subject to any of the disqualifications mentioned in section 5:

Provided that, no Chairperson or Member shall be removed on the ground that he has become subject to disqualification mentioned in clause (e) of sub-section (1) of section 5, unless he has been given an opportunity of making his representation against the proposal; or

(b) he refuses to act or becomes incapable of acting; or

(c) he without obtaining leave of absence from the Board, absents from three consecutive meetings of the Board; or

(d) in the opinion of the Government he has so abused his position as to render his continuance in office detrimental to the public interest:

Provided that no member shall be removed under this clause unless he has been given an opportunity of making his representation against the proposal.

7. Secretary.- (1) The Secretary shall receive such salary and other allowance as the Government may determine from time to time.

(2) The Government may grant from time to time leave of absence to the Secretary.

(3) The Secretary shall be the Chief Executive Officer of the Board and shall,-

(a) be responsible for implementing the schemes approved by the Board;

(b) operate the fund of the Board;

(c) cause to be maintained accounts of the Board; and

(d) discharge such other functions which are conferred on him by or under this Act or any other Law for the time being in force.

8. Meeting of the Board.- (1) The meeting of the Board shall be convened by the Chairperson or by the Secretary, with the prior approval of the Chairperson and shall be held at any place within the jurisdiction of the Board or at the Head quarters. In the presence of Chairperson, the Chairperson shall be presided over the meeting called for.

(2) The Board shall meet at least once in every three months.

(3) The Chairperson may if he feels it necessary, convene a special meeting or the Secretary with the prior approval of the Chairperson may convene such meeting which shall be held at any place within the jurisdiction of the Board or at the State Head Quarters:

Provided that, where the office of the Chairperson is vacant the Secretary may convene the meeting of the board to discuss the urgent matters senior member to be presided over the said meeting.

(4) The Board shall observe such rules of procedure in regard to the transaction of business at its meetings as may be provided by regulations.

(5) Every meeting shall be presided over by Chairperson and if for any reason, the Chairperson is unable to attend any meeting, any other member chosen by the members present at the meeting shall preside over the meeting.

(6) One third of total members shall form the Quorum.

9. Proceeding presumed to be good and valid.-No disqualification of or defect in the appointment of any person acting as the Chairperson or Member shall be deemed to vitiate any act or proceedings of the Board, if such act or proceeding is otherwise in accordance with the provisions of this Act.

10. Implementation Committee.- There shall be a implementation committee consisting of the following members namely:-

- (a) Secretary of the Board who shall be the Chairperson;
- (b) The Deputy Commissioner of each district in Karavali Area;
- (c) The Chief Executive Officer of the Zilla Panchayats having jurisdiction over Karavali area;
- (d) The Administrator of the Karavali Area Development Board constituted for the Karavali Area in relation to Irrigation Project in the Karavali Area;
- (e) The Director of Agriculture;
- (f) The Director of Horticulture;
- (g) The Director of Animal Husbandry and fisheries;
- (h) The Director of Health and Family Welfare service;
- (i) The Commissioner or Director for Social Welfare;
- (j) The Chief Engineer having jurisdiction over Karavali Area;
- (k) The Director or Commissioner for ports;
- (l) The Chief Conservator of forest having jurisdiction over Karavali Area;
- (m) The Vice-Chancellor of the University established under the Karnataka State University Act, 2000 to be nominated by the Government; and
- (n) Such other officers as appointed by the State Government.

11. Powers of Implementation Committee.- (1) The Implementation Committee, shall exercise such of the power of the Board which are delegated to it by the Board.

(2) The Implementation Committee shall meet at least once in a month.

(3) The Implementation Committee shall observe such rules of procedure in regard to the transaction of business at its meeting as may be provided by the regulations.

CHAPTER – III

12. Objects of the Board.- The objects of the board shall be,-

- (i) to promote the development and conservation of water resources in the Karavali Area;
- (ii) to adopt soil and water conservation measures in rainfed agriculture systems of the Karavali Area;
- (iii) to promote development of forest in the Karavali Area;
- (iv) to promote Horticulture development in the Karavali Area;
- (v) to promote and support activities in the Agriculture and allied sectors in the Karavali Area;
- (vi) to promote Animal Husbandry, Fisheries and Inland water transport in the Karavali Area; and
- (vii) such other objects as directed by the Government.

13. Preparation of plan and approval of schemes.- (1) The Board shall every year prepare an Annual Action Plan for the developments of the Karavali Area and forward it to the Government for approval. The Government may approve the plan with or without modification.

(2) Subject to the provisions of this Act and the control of the Government, schemes formulated in accordance with the plan, by development departments, Zilla Panchayats and Non-Governmental organisation recognised by the Board functioning in Karavali Area with reference to the plan.

14. Supervision.- The Board shall have power to supervise and review the progress of expenditure incurred under the plan and performance of various development departments, Zilla Panchayats and Non-Governmental Organisations recognised by the Board functioning in Karavali area with reference to the plan.

15. Co-Ordination.- The Board shall co-ordinate functioning of all Development Departments, Zilla panchayats, and Non Governmental Organisations recognized by the Board functioning which implement in Karavali area. The development schemes included in its plan and shall also review the Personnel position of such development departments, Zilla Panchayats and Non-Governmental Organisations recognized by the Board functioning and may make suggestions in this behalf to the Government.

16. Implementation of Schemes.- The Board shall be responsible for implementation of Schemes included in annual plan and five years plans through the development department, Zilla Panchayats and Non Governmental organization recognised by the Board functioning in the Karavali area. The Board may subject to such rules as may be prescribed re-appropriate funds from one development department to another, if, for any reason a development Department is not likely to incur full expenditure out of the amount allocated to it under the plan.

17. Obtaining Information.- The Board may for the purpose of this Act seek and obtain information from any Zilla Panchayats in Karavali Area or from any officer of the Government having jurisdiction over any area in Karavali Area and such Zilla Panchayats or officer shall be bound to furnish the information sought by the Board.

18. Delegation of Power.- The Board may by notification delegate to the Implementation Committee or the Secretary of the Board any of the power conferred on it by or under this Act except the power to make regulations under section 29.

CHAPTER – IV

19. Fund of the Board.- (1) There shall be a fund called the Karavali Development Board fund.

(2) The following shall form part of, or be paid into, the board fund, namely:-

- (i) all grants, subventions, donations and gifts made by the Central Government, State Government, any local authority, anybody whether incorporated or not or any persons;
- (ii) the amount borrowed by the Board; and
- (iii) all other sums received by or on behalf of the Board from any source what-so-ever.

(3) Except as otherwise directed by the State Government all money credited to the fund shall be invested in any Nationalized Bank.

20. Application of the fund.- The Board fund and all property held or vested in the Board shall be applied for the administration of this Act.

21. Allocation in Plan.- The Government shall, keeping in view the plan of the Board make financial allocation to the board in the annual plan of the State.

22. Grant by the State Government.- The State Government shall every year make a grant to the board sum equivalent to the administrative expenses of the Board.

23. Power to borrow.- The Board may from time to time with the previous sanction of the Government and subject to the such conditions as may be prescribed in this behalf, borrow any sum required for the proposes of this Act.

24. Account and audit.- (1) Accounts of the income and expenditure of the Board fund shall be kept in accordance with such rules as may be prescribed.

(2) The Board shall prepare an annual statement of accounts in such form, as may be prescribed.

(3) The accounts of the board shall be audited annually by such auditor as the State Government may appoint.

(4) The Auditor shall for the purposes of the audit, have access to all the accounts and other records of the Authority.

(5) The Board shall pay from its fund such charges for the audit as may be prescribed.

(6) As soon as may be after the receipt of the report of the Auditor, the Board shall send a copy of the annual statement of accounts, together with a copy of the report of the Auditor to the Government and shall cause to be laid before each houses of the State Legislature and be published the annual statement of accounts in such manner as may be prescribed.

(7) The Government may after perusal of the report of the auditor give such directions as it thinks fit to the Board and the Board shall comply with such directions.

CHAPTER - V

25. Power of the Government to direct the Board.- Notwithstanding anything contained in this Act in any other Law for the time being in force, if in the opinion of the Government it is expedient in public interest so to do, it may, by general or special order issue such directions to the Board as are necessary to carry out the purposes of the Act, It shall be the duty of the Board to comply with such directions.

26. Report.- (1) The Board shall before such date, in such form and at such interval as may be prescribed, submit the Annual report and such other prescribed report to the State Government.

(2) The Annual report of the board shall be laid before each houses of the State Legislature.

27. Budget of the Board.- (1) The Board shall prepare every year before such date and in such form budget estimates of its income and expenditure for the financial year to commence on the first day of April next following year and shall forward to the Government.

(2) The Government may approve the same with or without modification.

28. Power to make rules.- (1) Subject to the provision of this Act, the Government may, after previous publication, by notification make rules to carry-out the provisions of this Act.

(2) In particular, and without prejudice to the generality of the foregoing powers, such rules may provide for all or any of the following matters, namely:-

- (a) the salary, allowances, the method of recruitment and condition of service of the officers and staff of the Board under sub-section (7) of section 3;
- (b) the allowances payable to Chairperson and other members of the Board under sub-section (3) of section 4;
- (c) the re-appropriation of funds from one department to another for implementation of schemes included in annual plan and five years plans under section 16;

- (d) conditions to borrow of any sum required for purpose of the Board under section 23;
- (e) maintenance of Accounts of the income and expenditure of the Board fund under sub-section (1) of section 24;
- (f) the manner of preparing annual statements of Accounts under sub-section (2) of section 24;
- (g) the payment of charges for the audit from the Board fund under sub-section (5) of section 24;
- (h) the manner of publishing the annual statement of accounts under sub-section (6) of section 24;
- (i) prescribing such date, form and interval for submitting Annual report and any other report to State Government under sub-section (1) of section 26; and
- (j) any other matter which is required to be or may be specified under this Act.

(3) Every rule made under this Act shall be laid as soon as may be after it is made, before each House of the State Legislature, while it is in session for a total period of thirty days which may be comprised in one session or in two or more successive sessions, and if, before the expiry of the session immediately following the session or the successive session aforesaid, both Houses agree in making any modification in the rule or decide that any rule should not be made, the rule shall thereafter have effect only in such modified form or be of no effect, as the case may be so, however, that any such modification or annulment, shall be without prejudice to the validity of anything previously done under that rule.

29. Power of the Board to make regulations.- The Board may subject to the provisions of this Act and rules made under sub section 28 and with the previous sanctions of the Government by notification make regulations to carry out the purpose of this Act.

Schedule

(see clause 2 (f))

Karavali Area

Sl No.	Districts	Taluks
1	2	3
1	Uttara Kannada	Ankola, Bhatkal, Haliyala, Honnavara, Supa, Karwar, joida. Kumata, Mundagodu, Siddapur, Sirsi, Yellapur, Dandeli.
2	Dakshina Kannada	Puttur, Bantwal, Belthangadi, Mangaluru, Sulya, Mudubidire, Kadaba, Mulki, Ullala.
3	Udupi	Udupi, Karkala, Kundapura, Brahmavar, Byndooru, Kapu, Hebri.

30. Amendment of the Karnataka Act 36 of 1991.- In the Malnad Area Development Board Act, 1991 (Karnataka Act 36 of 1991), in the Schedule, the serial No. 6 and 7, and the entries relating thereto shall be omitted.

STATEMENT OF OBJECTS AND REASONS

It is considered necessary to constitute the Karavali Development Board for over all development of Karavali area. It is also considered necessary to amend the schedule to the Malanad Area Development Board Act, 1991 (Karnataka Act 36 of 1991) to excluded Uttara Kannada and Dakshina Kannada districts within the meaning of Malanad Area.

In order to hasten the phase of development of this area for bringing it to the level of other parts of the State it was considered necessary to have a comprehensive legislation, which among other things provides for the following:-

- (i) establishment of a Karavali Area Development Board;
- (ii) constitution of an Implementation Committee;
- (iii) empowering the Board to prepare a plan for Development of the Karavali Area and to supervise the implementation of schemes under the plan and to co-ordinate the functioning of all development departments and the Zilla Panchayats in the Karavali Area; and
- (iv) Provide for making financial allocation in the State Plan to the Board.

Certain consequential provisions are also made.

Hence the Bill.

FINANCIAL MEMORANDUM

There is no extra expenditure involved in the proposed legislative measure.

MEMORANDUM REGARDING DELEGATED LEGISLATION

Clause 3:	Sub-clause (7), empowers the State Government to make rules regarding Salary allowances, the method of recruitment and condition of service of the officers and staff of the Board.
Clause 4:	Sub-clause (3), empowers the State Government to make rules regarding such allowances which shall be given to Chairperson and other members of the Board.
Clause 16:	Empowers the State Government to make rules, regarding re-appropriation of funds from one Department to another for implementation of Schemes include in annual plan and five years plans.
Clause 23:	Empowers the State Government to make rules regarding conditions to borrow of any sum required for purpose of the board.
Clause 24:	Sub-clause (1), empowers the State Government to make rules regarding maintaining of Accounts of the income and expenditure of the Board fund. Sub-clause (2), empowers the State Government to make rules regarding manner of preparing annual statements of Accounts. Sub-clause (5), empowers the State Government to make rules regarding payment of charges for the audit from its fund. Sub-clause (6), empowers the State Government to make rules regarding manner of publishing the annual statement of accounts.
Clause 26:	Sub-clause (1), empowers the State Government to make rules regarding prescribing such date, form and interval for submitting Annual report and any other prescribed report to State Government.

The proposed delegation of legislative power is normal in character.

D. SUDHAKAR

Minister for Planning and Statistics.

M.K. VISHALAKSHI

Secretary

Karnataka Legislative Assembly